ಸದನದಲ್ಲಿ ಉತ್ತರಿಸುವ ಪ್ರಶ್ನೆ

ಕರ್ನಾಟಕ ವಿಧಾನ ಪರಿಷತ್ತು

ನೂರ ನಲವತ್ತೆರಡನೆಯ ಅಧಿವೇಶನ

ಗುರುವಾರ, ದಿನಾಂಕ : 10 ನೇ ಡಿಸೆಂಬರ್, 2020

ಬೀದರ್ ಜಿಲ್ಲೆಯ ವಸತಿ ನಿಲಯಗಳಿಗೆ ಸರಬರಾಜು ಮಾಡುವ ಗುತ್ತಿಗೆದಾರರಿಂದ ಅವ್ಯವಹಾರ ಆಗಿರುವ ಕುರಿತು

ಶ್ರೀ ಅರವಿಂದ ಕುಮಾರ್ ಅರಳಿ(ವಿಧಾನಸಭೆಯಿಂದ ಚುನಾಯಿತರಾದವರು) –

56 (496) ಮುಖ್ಯಮಂತ್ರಿಗಳು ಈ ವಿಷಯಗಳನ್ನು ದಯವಿಟ್ಟು ತಿಳಿಸುವರೆ –

(ಅ) ಬೀದರ್ ಜಿಲ್ಲೆಯ ವಸತಿ ನಿಲಯಗಳಿಗೆ ಆಹಾರ ಸಾಮಗ್ರಿ ಸರಬರಾಜು ಮಾಡಲು ಕರೆಯಲಾಗಿದ್ದ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, ಈ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮಗಳೇನು?

(ಆ) ಗುತ್ತಿಗೆದಾರರಿಂದ ಕಳೆದ 3 ವರ್ಷಗಳ ಜಿ. ಎಸ್. ಟಿ. ಹಣ ಬಾಕಿ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, ಸದರಿ ಹಣ ಪಾವತಿಯಾಗಿದೆಯೇ; ಆಗದಿದ್ದಲ್ಲಿ, ಗುತ್ತಿಗೆದಾರರ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳೇನು?